

Prime Minister's meeting with President of the United States of America

May 24, 2022

ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾದ ಅಧ್ಯಕ್ಷರ ಜೊತೆ ಪ್ರಧಾನಮಂತ್ರಿ ಸಮಾಲೋಚನೆ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದ ಅವರು 24 ಮೇ 2022ರಂದು ಟ್ರೋಕಿಯೋದಲಲ್ಲಿ ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾ ಅಧ್ಯಕ್ಷರ ಗೌರವಾನ್ವಿತ ಶ್ರೀ ಜೋಸೆಫ್ ಆರ್ ಬೈಡನ್ ಅವರೊಂದಿಗೆ ಆತ್ಮೀಯ ಮತ್ತು ಫಲಪ್ರಸಾದ ಚರ್ಚೆ ನಡೆಸಿದರು. ಈ ಸಭೆಯು ದ್ವಿಪಕ್ಷೀಯ ಪಾಲುದಾರಿಕೆಗೆ ಮತ್ತಷ್ಟು ಆಳ ಮತ್ತು ಚುರುಕುಗಳಿಸಲು ಗಣನೀಯ ಫಲಿತಾಂಶಗಳಿಗೆ ಕಾರಣವಾಗಲಿದೆ.

2.2021ರ ಸೆಪ್ಟೆಂಬರ್ ನಲ್ಲಿ ವಾಷಿಂಗ್ಟನ್ ಡಿ.ಸಿ. ಯಲ್ಲಿ ಇಬ್ಬರು ನಾಯಕರು ವೈಯಕ್ತಿಕವಾಗಿ ಭೇಟಿಯಾದ ನಂತರ ಜುಲೈ-20 ಮತ್ತು ಸೆಪ್ಟೆಂಬರ್-26 ಶೃಂಗಸಭೆಗಳಲ್ಲಿ ಸಂವಾದ ನಡೆಸಿದರು, ಈ ಸಭೆ ಇಬ್ಬರು ನಾಯಕರ ನಡುವಿನ ನಿಯಮಿತ ಉನ್ನತ ಮಟ್ಟದ ಸಂವಾದದ ಮುಂದುವರಿಸುವ ಭಾಗವೆಂದು ಗುರುತಿಸುತ್ತದೆ. ಇತ್ತೀಚೆಗೆ ಅವರು 2022ರ ಏಪ್ರಿಲ್ 11 ರಂದು ವರ್ಚುವಲ್ ಸಂವಾದವನ್ನು ನಡೆಸಿದರು.

3.ಭಾರತ- ಅಮೆರಿಕಾ ಸಮಗರ ಕಾರ್ಯತಂತ್ರದ ಜಾಗತಿಕ ಪಾಲುದಾರಿಕೆಯು ಪ್ರಜಾಪ್ರಭುತ್ವದ ಮಾಲ್ಯಗಳು, ಕಾನೂನಿನ ನಿಯಮ ಮತ್ತು ನಿಯಮಗಳ ಆಧಾರದ ಮೇಲೆ ಅಂತರಾಷ್ಟ್ರೀಯ ವ್ಯವಸ್ಥೆಯನ್ನು ಎತ್ತಿಹಿಡಿಯುವ ಬದ್ಧತೆ ಹೊಂದಿವೆ. ದ್ವಿಪಕ್ಷೀಯ ಕಾರ್ಯಸೂಚಿಯಲ್ಲಿ ಹಲವು ಕ್ಷೇತ್ರಗಳಲ್ಲಿ ಸಾಧಿಸಿರುವ ಪ್ರಗತಿಗೆ ಉಭಯ ನಾಯಕರು ಸಂತಸ ವ್ಯಕ್ತಪಡಿಸಿದರು.

4.ಆರೋಗ್ಯ ರಕ್ಷಣೆ, ನವೀಕರಿಸಬಹುದಾದ ಇಂಧನ, ಎಸಿಎಂಗಳನ್ನು, ಮೂಲಸೌಕರ್ಯ ಇತ್ಯಾದಿ ಹಂಚಿಕೆಯ ಆದ್ಯತೆಯ ಕ್ಷೇತ್ರಗಳಲ್ಲಿ ಭಾರತದಲ್ಲಿ ಹೂಡಿಕೆ ಬೆಂಬಲವನ್ನು ನೀಡುವುದನ್ನು ಮುಂದುವರಿಸಲು ಅಮೆರಿಕಾದ ಅಭಿವೃದ್ಧಿ ಹಣಕಾಸು ನಿಗಮ ಅನುಮಾನಾಹಿತವಾದ ಹೂಡಿಕೆ ಪ್ರೋತ್ಸಾಹಕ ಒಪ್ಪಂದಕ್ಕೆ ಸಹಿ ಹಾಕುವುದನ್ನು ಇಬ್ಬರು ನಾಯಕರು ಸ್ವಾಗತಿಸಿದರು.

5.ಎರಡೂ ದೇಶಗಳು ಫಲಿತಾಂಶ-ಆಧಾರಿತ ಸಹಕಾರಕ್ಕೆ ಪೂರಕ ನೆರವು ನೀಡಲು ನೌರಣಿಯಕ ಮತ್ತು ಉದಯವಾಗುತ್ತಿರುವ ತಂತ್ರಜ್ಞಾನ (ಐಸಿಇಟಿ) ಕ್ಷೇತ್ರ ಉಪಕ್ರಮವನ್ನು ಭಾರತ-ಅಮೆರಿಕಾ ಆರಂಭಿಸಿವೆ. ಭಾರತದಲ್ಲಿನ ರಾಷ್ಟ್ರೀಯ ಭದ್ರತಾ ಮಂಡಳಿಯ ಸಚಿವಾಲಯ ಮತ್ತು ಅಮೆರಿಕಾದ ರಾಷ್ಟ್ರೀಯ ಭದ್ರತಾ ಮಂಡಳಿಯ ಸಹ-ನೇತೃತ್ವದಲ್ಲಿ, ಐಸಿಇಟಿ ಕೃತಕ ಬುದ್ಧಿಮತ್ತೆ, ಕ್ವಾಂಟಮ್ ಕಂಪ್ಯೂಟಿಂಗ್, 5ಜಿ/6ಜಿ, ಜೈವಿಕ ತಂತ್ರಜ್ಞಾನ, ಬಾಹ್ಯಾಕಾಶ ಮತ್ತು ಸೆಮಿಕಂಡಕ್ಟರ್ ಕ್ಷೇತ್ರಗಳಲ್ಲಿ ಎರಡೂ ದೇಶಗಳ ಸಹಕಾರಗಳು ಶೈಕ್ಷಣಿಕ ಮತ್ತು ಉದ್ಯಮದ ನಡುವೆ ನಿಕಟ ಸಂಪರ್ಕವನ್ನು ರೂಪಿಸುತ್ತಿವೆ.

6.ಭಾರತ-ಅಮೆರಿಕಾ ದ್ವಿಪಕ್ಷೀಯ ಕಾರ್ಯಸೂಚಿಯಲ್ಲಿ ರಕ್ಷಣಾ ಮತ್ತು ಭದ್ರತಾ ಸಹಕಾರ ನೌರಣಿಯಕ ಸಂಭವವಾಗಿದೆ ಎಂದು ಉಲ್ಲೇಖಿಸಿದ ಎರಡೂ ದೇಶಗಳು, ಸಹಭಾಗಿತ್ವವನ್ನು ಮತ್ತಷ್ಟು ಬಲವರ್ಧನೆಗೊಳಿಸುವುದು ಹೇಗೆ ಎಂಬ ಬಗ್ಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಮೇಕ್ ಇನ್ ಇಂಡಿಯಾ ಮತ್ತು ಆತ್ಮ ನಂಬಿಕೆ ಭಾರತ ಅಥವಾ ಸ್ವಾವಲಂಬಿ

ಭಾರತ ಕಾರ್ಯಕ್ರಮಗಳ ಅಡಿಯಲ್ಲಿ ಭಾರತದಲ್ಲೇ ತಯಾರಿಸಲು ಭಾರತದೊಂದಿಗೆ ಪಾಲುದಾರಿಕೆ ಮಾಡಲು ಅಮೆರಿಕಾದ ಉದ್ಯಮವನ್ನು ಆಹ್ವಾನಿಸಿದರು, ಅದು ಎರಡೂ ದೇಶಗಳಿಗೆ ಪರಸ್ಪರ ಪ್ರಯೋಜನವನ್ನು ನೀಡುತ್ತದೆ ಎಂದು ಹೇಳಿದರು .

7.ಆರೋಗ್ಯ ವಲಯದಲ್ಲಿ ಬೆಳೆಯುತ್ತಿರುವ ಸಹಯೋಗವನ್ನು ಮುಂದುವರಿಸಿಕೊಂಡು ಹೋಗಲು ಜೊತೆಗೆ, ಜಂಟಿ ಬಯೋ ಮೆಡಿಕಲ್ ಸಂಶೋಧನೆಯನ್ನು ಮುಂದುವರಿಸಲು 2027 ರವರೆಗೆ ದೀರ್ಘಕಾಲದ ಲಸಿಕೆ ಕಾರ್ಯ ಕಾರ್ಯಕ್ರಮವನ್ನು (ವಿಪಿ) ಭಾರತ ಮತ್ತು ಅಮೆರಿಕಾ ವಿಸ್ತರಿಸಿ, ಇದು ಲಸಿಕೆಗಳು ಮತ್ತು ಸಂಬಂಧಿತ ತಂತ್ರಜ್ಞಾನಗಳ ಅಭಿವೃದ್ಧಿಗೆ ಕಾರಣವಾಗಿದೆ .

8.ಉಭಯ ದೇಶಗಳ ನಡುವಿನ ಜನರ ನಡುವಿನ ಸಂಪರ್ಕಕ್ಕೆ ಸದೃಢ ಜನರನ್ನು ಹೊಂದಬೇಕಾಗಿರುವುದರಿಂದ, ಪರಸ್ಪರ ಪ್ರಯೋಜನಕಾರಿಯಾಗಿರುವ ಉನ್ನತ ಶಿಕ್ಷಣ ಪಾಲುದಾರಿಕೆಗಳನ್ನು ಬಲವರ್ಧನೆಗೊಳಿಸಬೇಕೆಂದು ಪ್ರಧಾನಮಂತ್ರಿ ಕರೆ ನೀಡಿದರು .

9.ಉಭಯ ನಾಯಕರು ದಕ್ಷಿಣ ಏಷ್ಯಾ ಮತ್ತು ಇಂಡೋ-ಪೆಸಿಫಿಕ್ ಪ್ರದೇಶ ಸೇರಿದಂತೆ ಪರಸ್ಪರ ಹಿತಾಸಕ್ತಿಯ ಪ್ರಾದೇಶಿಕ ವ್ಯವಹಾರಗಳ ಕುರಿತು ವಚಾರ ವಿನಿಮಯ ಮಾಡಿಕೊಂಡರು, ಮತ್ತು ಉಚಿತ, ಮುಕ್ತ ಮತ್ತು ಎಲ್ಲರನ್ನೂ ಒಳಗೊಂಡ ಇಂಡೋ-ಪೆಸಿಫಿಕ್ ಪ್ರದೇಶಕ್ಕಾಗಿ ತಮ್ಮ ಹಂಚಿಕೆಯ ದೂರದೃಷ್ಟಿಯನ್ನು ಪುನರುಚ್ಚರಿಸಿದರು .

10.ಸಂಯುಕ್ತವಾಗಿ ಇಂಡೋ-ಪೆಸಿಫಿಕ್ ಆರ್ಥಿಕ ಚೌಕಟ್ಟು (ಐಪಿಇಫ್) ಆರಂಭಿಸಿರುವುದನ್ನು ಪ್ರಧಾನಮಂತ್ರಿ ಸ್ವಾಗತಿಸಿದರು ಮತ್ತು ಆಯಾ ರಾಷ್ಟ್ರದ ಪ್ರಸ್ಥಾಪನೆಗಳನ್ನು ಆಧರಿಸಿ ಹೊಂದಿಕೊಳ್ಳುವ ಮತ್ತು ಅಂತರ್ಗತವಾದ ಐಪಿಇಫ್ ಅನ್ನು ರೂಪಿಸಲು ಎಲ್ಲಾ ಪಾಲುದಾರ ದೇಶಗಳೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸಲು ಭಾರತ ಸಿದ್ಧವಾಗಿದೆ ಎಂದು ಹೇಳಿದರು .

11.ಇಬ್ಬರೂ ನಾಯಕರು ತಮ್ಮ ಉಪಯುಕ್ತ ಸಂವಾದವನ್ನು ಮುಂದುವರಿಸಲು ಮತ್ತು ಭಾರತ-ಅಮೆರಿಕಾ ಪಾಲುದಾರಿಕೆಯನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯುವ ಅವರ ಹಂಚಿಕೆಯ ದೂರದೃಷ್ಟಿಯನ್ನು ಮುಂದುವರಿಸಲು ಒಪ್ಪಿದರು .

ಟೋಕಿಯೋ

ಮೇ 24, 2022

DISCLAIMER: This is an approximate translation. The original is available in English on MEA's website and may be referred to as the official press release.